



ಅರುಣ ಪಿ. ಭಟ್

ವಾರಭವಿಷ್ಯ: 28.04.2022ರಿಂದ 04.05.2022ರವರೆಗೆ



ಮೇಷ

ಈ ವಾರ ತಾಳ್ಮೆ ಮತ್ತು ಧೈರ್ಯ ಬಹಳ ಮುಖ್ಯವಾಗುತ್ತದೆ. ಮುಖ್ಯವಾಗಿ ಸಮಯದ ಕೊರತೆ ವಿಪರೀತವಾಗಿ ಕಾಡುತ್ತದೆ. ವಾರದ ಮಧ್ಯ ಭಾಗದಲ್ಲಿ ವ್ಯಾಪಾರ ವಿಸ್ತರಣೆಗೆ ಶ್ರಮ ಹಾಕುತ್ತೀರಿ. ಆರೋಗ್ಯ ಉತ್ತಮವಾಗಿರುತ್ತದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತಂದುಕೊಳ್ಳುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಅತ್ಯುತ್ತಮವಾಗಿರುತ್ತದೆ. ಶುಭದಿನ 29. ಶ್ರೀ ದುರ್ಗಾಪಾರಾಯಣ ಮಾಡಿರಿ

ವಾರದ ಶುರುವಿನಲ್ಲಿ ವೈಯಕ್ತಿಕ ವಿಷಯಗಳ ಪರಾಮರ್ಶೆಗೆ ಹೆಚ್ಚು ಸಮಯವನ್ನು ಮೀಸಲಿಡಲಿರಬೇಕು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಗಳಿವೆ. ನೀರು-ಆಹಾರ ಸೇವನೆಯಲ್ಲಿ ಎಚ್ಚರಿಕೆಯಿಂದ ಇರಬೇಕು. ಉದ್ಯೋಗ ಸ್ಥಳದಲ್ಲಿ ಒತ್ತಡದ ಸನ್ನಿವೇಶ ಎದುರಾಗಲಿದೆ. ವಾರದ ಮಧ್ಯಭಾಗದಲ್ಲಿ ಉದ್ಯಮಿಗಳು ತಮ್ಮ ವಸ್ತುಗಳ ಕೊರತೆಗಳನ್ನು ಸರಿಮಾಡುವಿರಿ. ಶುಭದಿನ 28. ವಿಷ್ಣು ಸಹಸ್ರನಾಮ ಪಠಿಸಿರಿ.



ವೃಷಭ



ಮಿಥುನ

ವಾರದ ಶುರುವಿನಲ್ಲಿ ಕೌಟುಂಬಿಕ ವಿಚಾರದಲ್ಲಿ ಉತ್ತಮ ಹಾಗೂ ಸೂಕ್ತವಾದ ಹಲವು ಅವಕಾಶಗಳು ದೊರೆಯಲಿವೆ. ಗೃಹಗತಿಗಳು ಉತ್ತಮವಾಗಿ ಇರುವುದರಿಂದ ನಿಮಗೆ ದೊರೆಯುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಿರಬೇಕು. ಈ ಅವಧಿಯಲ್ಲಿ ನೀವು ಹಾಕುವ ಶ್ರಮಕ್ಕೆ ಅದ್ಭುತವಾದ ಯಶಸ್ಸು ದೊರೆಯಲಿದೆ. ಶುಭದಿನ 29. ಹನುಮಾನ್ ಚಾಲೀಸ್ ಪಠಿಸಿರಿ.

ವಾರದ ಶುರುವಿನಲ್ಲಿ ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಕೆಲವು ಬಿಟ್ಟು ಎದುರಾಗುತ್ತವೆ. ವಾರದ ಮಧ್ಯ ಭಾಗದ ಹೊತ್ತಿಗೆ ಆರೋಗ್ಯ ಚೇತರಿಸಿಕೊಳ್ಳುತ್ತದೆ. ಕೌಟುಂಬಿಕವಾಗಿ ಸಂತೋಷ ಸಮಾಧಾನ ಇರುತ್ತದೆ. ವಾರದ ಅಂತ್ಯಕ್ಕೆ ವೈಯಕ್ತಿಕ ಸಂಬಂಧ ಮತ್ತು ಆರೋಗ್ಯ ಅತ್ಯುತ್ತಮವಾಗುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಸಮಸ್ಯೆ ಎದುರಾಗುತ್ತದೆ. ಶುಭದಿನ 1. ಈಶ್ವರನಿಗೆ ರುದ್ರಾಭಿಷೇಕ ಮಾಡಿರಿ.



ಕಟಕ



ಸಿಂಹ

ವಾರದ ಆರಂಭವು ಬಹಳ ಸಂತೋಷವಾಗಿರುತ್ತದೆ. ಆದಾಯ ಹೆಚ್ಚಿಸಿಕೊಳ್ಳುವುದಕ್ಕೆ ಉತ್ತಮ ಅವಕಾಶಗಳು ದೊರೆಯಲಿವೆ. ಇನ್ನೊಂದು ಕಡೆ ಮನೆಯನ್ನು ಸಲೀಸಾಗಿ ನಡೆಸಲು ಬೇಕಾದ ತೀರ್ಮಾನಗಳನ್ನು ಸರಿಯಾದ ಸಮಯದಲ್ಲಿ ಕೈಗೊಳ್ಳುತ್ತೀರಿ. ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವಾರದ ಮಧ್ಯ ಭಾಗದಲ್ಲಿ ನಿರ್ದಯ ವಿಚಾರದಲ್ಲಿ ತೊಂದರೆ ಎದುರಾಗಲಿದೆ. ಶುಭದಿನ 2. ಸೌಂದರ್ಯಲಹರಿ ಪಠಿಸಿರಿ.

ವ್ಯಾಪಾರದ ಉನ್ನತಿಗೆ ಹೆಚ್ಚು ಶ್ರಮ ಹಾಕಲಿರಬೇಕು. ಇದೇ ವೇಳೆ ಸಣ್ಣ ಪುಟ್ಟ ವರ್ತಕರ ಜತೆಗೆ ಸಂಪರ್ಕ ಸಾಧಿಸಿ, ವ್ಯಾಪಾರ ವಿಸ್ತರಣೆಗೆ ಅಗತ್ಯ ಇರುವ ನಿರ್ದಾರಗಳನ್ನು ಮಾಡಲಿರಬೇಕು. ಈ ಪ್ರಯತ್ನದಲ್ಲಿ ನಿಮಗೆ ಯಶಸ್ಸು ದೊರೆಯಲಿದೆ. ಈ ಅವಧಿಯಲ್ಲಿ ಆರೋಗ್ಯ ಉತ್ತಮವಾಗಿ ಇರುತ್ತದೆ. ಗೃಹಗತಿಗಳು ಶುಭ ದೃಷ್ಟಿ ಬೀರುವ ಸಮಯ ಇದು. ಶುಭದಿನ 30. ಗಣಪತಿಗೆ ದೂರ್ವಾರ್ಚನೆ ಮಾಡಿಸಿರಿ.



ಕನ್ಯಾ



ತುಲಾ

ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಖ್ಯಾತಿ ದೊರೆಯುತ್ತದೆ. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಸಾಧ್ಯತೆ ಇದೆ. ದೈನಂದಿನ ಕೆಲಸ ಕಾರ್ಯಗಳಲ್ಲಿ ಏರುಪೇರಾಗುವುದರಿಂದ ಕೆಲವರಿಗೆ ರಕ್ತಕ್ಕೆ ಸಂಬಂಧಿಸಿದ ದೋಷಗಳು ಕಾಡಬಹುದು. ವಾರದ ಮಧ್ಯ ಭಾಗದಲ್ಲಿ ಉದ್ಯೋಗದಲ್ಲಿ ಬಡ್ಡಿ ದೊರೆಯುವ ಸಾಧ್ಯತೆಗಳಿವೆ. ಶುಭದಿನ 29. ನವಗ್ರಹ ಸ್ತೋತ್ರ ಪಠಿಸಿರಿ.

ಸಾಮಾಜಿಕ ರಾಜಕೀಯ ಜೀವನದಲ್ಲಿ ನಿಮ್ಮ ಪ್ರಭಾವ ಅಷ್ಟಾಗಿ ಕೆಲಸಕ್ಕೆ ಬರುತ್ತಿಲ್ಲ ಎಂಬ ಆತಂಕ ಎದುರಾಗುತ್ತದೆ. ವೈಯಕ್ತಿಕ ಸಂಬಂಧದಲ್ಲಿ ಪರಸ್ಪರ ನಿಂದನೆಗಳನ್ನು ಮಾಡುವ ಸಾಧ್ಯತೆ ಇದೆ. ವಾರದ ಮಧ್ಯ ಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬಿಡುವಿಲ್ಲದೆ ತೊಡಗಿಸಿಕೊಳ್ಳುತ್ತೀರಿ. ಹತ್ತಿರ ಪ್ರದೇಶಗಳಿಗೆ ಪ್ರಯಾಣ ಮಾಡಲಿರಬೇಕು. ಶುಭದಿನ 1. ಶನಿ ಸ್ತೋತ್ರ ಪಠಿಸಿರಿ.



ವೃಶ್ಚಿಕ



ಧನಸ್ಸು

ಸಾರ್ವಜನಿಕ ಸಂಪರ್ಕ ಹೆಚ್ಚು ಮಾಡಿಕೊಳ್ಳಲು ವಾರದ ಶುರುವಿನಿಂದಲೇ ಹೆಚ್ಚು ಶ್ರಮ ಹಾಕುತ್ತೀರಿ. ಆರೋಗ್ಯ ಚೆನ್ನಾಗಿದೆ ಎಂದು ನಿಮಗೇ ಅನಿಸುತ್ತದೆ. ವೈವಾಹಿಕ ಜೀವನವು ಸಾಮಾನ್ಯವಾಗಿರುತ್ತದೆ. ಬಿಡುವಿಲ್ಲದ ಉದ್ಯೋಗದ ಮಧ್ಯೆಯೂ ಕುಟುಂಬ ಜೀವನಕ್ಕೆ ಹೆಚ್ಚಿನ ಸಮಯವನ್ನು ಇಡಬೇಕಾಗುತ್ತದೆ. ಇದರಿಂದ ವೈಯಕ್ತಿಕವಾಗಿ ಚಿಂತೆ ಎದುರಾಗುತ್ತದೆ. ಶುಭದಿನ 2. ಶ್ರೀವೆಂಕಟೇಶ್ವರ ಸ್ತೋತ್ರ ಪಠಿಸಿರಿ.

ವಾರದ ಆರಂಭದಲ್ಲಿ ವ್ಯವಹಾರದ ಬಗ್ಗೆ ಗಮನ ಹೆಚ್ಚು ನೀಡಬೇಕಾಗುತ್ತದೆ. ನಿಮ್ಮ ಜೊತೆ ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡುತ್ತೀರಿ. ಉತ್ತಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹಣಕಾಸಿನ ಕೊರತೆ ಕಾಡಲಿದೆ. ಅನಾರೋಗ್ಯ ಸಮಸ್ಯೆಗಳು ಕಾಡಬಹುದು. ವಾರದ ಮಧ್ಯ ಭಾಗದಲ್ಲಿ ಸಂಗಾತಿಗೆ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಶುಭದಿನ 2. ಶಿವಕವಚ ಪಠಿಸಿರಿ.



ಮಕರ



ಕುಂಭ

ವಾರದ ಶುರುವಿನಲ್ಲಿ ನಿಮ್ಮ ಹಣ ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಯೋಜನೆ ರೂಪಿಸಲಿರಬೇಕು. ಮಾರಾಟ ಕ್ಷೇತ್ರದಲ್ಲಿದ್ದವರಿಗೆ ಲಾಭ ಪಡೆಯಲು ಅತ್ಯುತ್ತಮ ಅವಕಾಶಗಳಿವೆ. ಗುರಿಯನ್ನು ಅಂದುಕೊಂಡ ಸಮಯಕ್ಕಿಂತ ಮುಂಚಿತವಾಗಿಯೇ ತಲುಪುವ ಎಲ್ಲ ಸಾಧ್ಯತೆಗಳಿವೆ. ಸಂಗಾತಿ ಜತೆಗೆ ಮಾತುಕತೆ ಸಾಧ್ಯವಿಲ್ಲದ ಸನ್ನಿವೇಶ ಎದುರಾಗುತ್ತದೆ. ಶುಭದಿನ 1. ದಕ್ಷಿಣಾಮೂರ್ತಿ ಸ್ತೋತ್ರ ಪಠಿಸಿರಿ.

ಮಾಡಿದ ಕೆಲಸಗಳು ಸರಿಯಾಗಿ ಇವೆಯೇ ಎಂದು ಪರಿಶೀಲನೆ ಮಾಡುವುದಕ್ಕೆ ವಾರದ ಆರಂಭದ ದಿನಗಳು ಮೀಸಲಾಗುತ್ತವೆ. ನೀವು ಖರ್ಚು ಮಾಡಿದ ಹಣಕ್ಕೆ ತಕ್ಕ ಪ್ರತಿಫಲ ಇಲ್ಲ ಎಂದು ಸ್ವಲ್ಪ ಮಟ್ಟಿಗೆ ಬೇಸರ ಆಗುತ್ತದೆ. ಇನ್ನು ಆರೋಗ್ಯ ಉತ್ತಮವಾಗಿರುತ್ತದೆ. ವೈಯಕ್ತಿಕ ಹಾಗೂ ಕೌಟುಂಬಿಕ ಜೀವನ ಸುಖವಾಗಿ ಇರುತ್ತದೆ. ಮಗಳ ಮದುವೆ ನಿಶ್ಚಯ ಮಾಡಲಿರಬೇಕು. ಶುಭದಿನ 28. ಚಂಡಿ ಪಾರಾಯಣ ಮಾಡಿರಿ.



ಮೀನ